



ಸಂಖ್ಯೆ: HIMS/Uni/ Acc/ C. W.ID/ 04/2021-22

ದಿನಾಂಕ: 23.08.2021.

ಕೊಟೇಶನ್ ಅಧಿಸೂಚನೆ

ವಿಷಯ: : Live ಅಂತರ್ಜಾಲ ಆಧಾರಿತ ತರಗತಿಗಳನ್ನು ನಡೆಸಲು ಅನುಕೂಲವಾಗುವಂತೆ Cisco Webex ID ನವೀಕರಿಸುವ ಬಗ್ಗೆ.

*--**

ವಿಷಯಕ್ಕೆ ಸಂಬಂಧಿಸಿದಂತೆ, ಪ್ರಸ್ತುತ Covid- 19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ Live ಅಂತರ್ಜಾಲ ಆಧಾರಿತ ತರಗತಿಗಳನ್ನು ನಡೆಸಲು ಅನುಕೂಲವಾಗುವಂತೆ Cisco Webex IDನ್ನು ಅಳವಡಿಸಲಾಗಿದ್ದು ಇದರ ಅವಧಿಯು ಮುಕ್ತಾಯವಾಗಿರುವುದರಿಂದ ಮುಂದಿನ 03 ತಿಂಗಳವರೆಗೆ Cisco Webex IDನ್ನು ನವೀಕರಿಸಲು ಪ್ರತಿಷ್ಠಿತ ತಯಾರಕರು ಅಥವಾ ಅಧಿಕೃತ ಮಾರಾಟಗಾರರಿಂದ ದರಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳವರು ಈ ಕೆಳಗಿನ ಷರತ್ತಿಗೊಳಪಟ್ಟು ತಮ್ಮ ದರಗಳನ್ನು ಈ ಅಧಿಸೂಚನೆ ಜೊತೆಗೆ ಲಗತ್ತಿಸಿದ ನಮೂನೆ (Format of Quotations) ದಿನಾಂಕ: 31-08-2021ರಂದು ಸಾಯಂಕಾಲ 5.00ಗಂಟೆಯ ಒಳಗಾಗಿ ಈ ಕಛೇರಿಗೆ ತಲುಪುವಂತೆ ಸಲ್ಲಿಸತಕ್ಕದ್ದು.

ಕ್ರ.ಸಂ.	ಸಾಮಗ್ರಿಯ ವಿವರ	ಸಂಖ್ಯೆ	ಸರಬರಾಜು ಮಾಡಲು ನಿಗದಿಪಡಿಸಿದ ಅವಧಿ
1	WEBEX ID Business up to 200 (Business -2 Host-200 Participants Each) (Per Month 2 Nos Webex ID x 3 Months)	06	07 Days from the date of supply order

- 1) ತಾವು ನಮೂದಿಸಿದ ದರವು ಯಾವುದೇ ಕಾರಣಕ್ಕೂ ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿಗಿರಬಾರದು.
- 2) ಸದರಿ ದರಗಳನ್ನು ಯಾವುದೇ ಕಾರಣ ನೀಡದೇ ತಿರಸ್ಕರಿಸುವ ಹಕ್ಕನ್ನು ನಿರ್ದೇಶಕರು, ಹಿಮ್ಮೆ, ಹಾಸನ ಇವರಿಗೆ ಕಾಯ್ದಿರಿಸಲಾಗಿದೆ.
- 3) ಸದರಿ ವಸ್ತುಗಳ ಖರೀದಿಯು ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮ 1999ರ ಮತ್ತು 2000 ನಿಯಮಗಳಿಗೆ ಒಳಪಟ್ಟಿರುತ್ತದೆ.
- 4) ದರಗಳ ಜೊತೆಗೆ ವ್ಯಾಟ್ (ಗಿಂಖಿ) ನೊಂದಾಯಿತ ದೃಢೀಕರಣ ಪತ್ರ PAN Card, GST Certificate ಲಗತ್ತಿಸತಕ್ಕದ್ದು.
- 5) ಸಂಸ್ಥೆಯು ಕಪ್ಪು ಪಟ್ಟಿಯಲ್ಲಿ ಇಲ್ಲದಿರುವ ಬಗ್ಗೆ ದೃಢೀಕರಣ ಪತ್ರ.
- 6) ಮೂಲ ತಯಾರಿಕರಿಂದ ಪಡೆದ ಪರವಾನಗಿ ಪತ್ರ.
- 7) ಸೀಲು ಮಾಡಿದ ಲಕೋಟೆಯ ಮೇಲೆ `Quotation for the renewal of WEBEX ID HIMS Hassan ಎಂದು ತಪ್ಪದೆ ನಮೂದಿಸತಕ್ಕದ್ದು.

ನಿರ್ದೇಶಕರು ಹಾಗೂ ಡೀನ್,

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ,

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ
ಹಾಸನ

ಪ್ರತಿಯನ್ನು ಈ ಕೆಳಕಂಡ ಅಧಿಕಾರಿಗಳ ಮಾಹಿತಿಗಾಗಿ ಹಾಗೂ ವ್ಯಾಪಕ ಪ್ರಚಾರಕ್ಕಾಗಿ ವಂದನೆಗಳೊಂದಿಗೆ ಸಲ್ಲಿಸಲಾಗಿದೆ.

- 1) ನಿರ್ದೇಶಕರು, ವೈದ್ಯಕೀಯ ಶಿಕ್ಷಣ, ಆನಂದರಾವ್ ವೃತ್ತ, ಬೆಂಗಳೂರು.
- 2) ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಆನಂದರಾವ್ ವೃತ್ತ, ಬೆಂಗಳೂರು.
- 3) ಜಿಲ್ಲಾಧಿಕಾರಿಗಳು, ಹಾಸನ ಜಿಲ್ಲೆ, ಹಾಸನ.
- 4) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಹಾಸನ.
- 5) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಹಾಸನ.
- 6) ತಹಶೀಲ್ದಾರರು / ಕಾರ್ಯನಿರ್ವಾಹಕ ಅಧಿಕಾರಿಗಳು, ಹಾಸನ
- 7) ಕಾರ್ಯಪಾಲಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಹಾಸನ ವಿಭಾಗ, ಹಾಸನ.
- 8) ನಿರ್ದೇಶಕರು/ಡೀನ್ ಶಿವಮೊಗ್ಗ/ ಮಂಡ್ಯ / ಬೀದರ್/ ಬೆಳಗಾವಿ/ ರಾಯಚೂರು / ಕೊಪ್ಪಳ / ಗದಗ/ ಕೊಡಗು / ಗುಲ್ಬರ್ಗಾ/ಕಾರವಾರ/ ಚಾಮರಾಜನಗರ / ಬಿ.ಎಮ್.ಸಿ.ಆರ್.ಐ. ಬೆಂಗಳೂರು / ಎಮ್.ಎಮ್.ಸಿ.ಆರ್.ಐ., ಮೈಸೂರು, / ಜಯದೇವ ಹೃದ್ರೋಗ ಆಸ್ಪತ್ರೆ / ಬಳ್ಳಾರಿ
- 9) ಚಿಕ್ಕಮಗಳೂರು / ತುಮಕೂರು / ಶಿವಮೊಗ್ಗ / ಮಡಿಕೇರಿ/ ಮೈಸೂರು/ ಉಡುಪಿ/ಮಂಗಳೂರು.
- 10) ಕರ್ನಾಟಕ ರಾಜ್ಯ ಸಹಕಾರಿ ಗ್ರಾಹಕರ ಮಹಾಮಂಡಳಿ ನಿಯಮಿತ ನಂ.5, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು -18, ಇವರಿಗೆ ರವಾನಿಸುತ್ತಾ ನಿಗದಿತ ದಿನಾಂಕದ ಒಳಗಾಗಿ ತಮ್ಮ ದರಗಳನ್ನು ಸಲ್ಲಿಸಲು ಕೋರಿದೆ.
- 11) ಸೂಚನಫಲಕ , ಹಿಮ್ಸ್ / ಶ್ರೀ ಚಾಮರಾಜೇಂದ್ರ ಆಸ್ಪತ್ರೆ, ಹಾಸನ.

FORMATE OF QUOTATION

Sl. No.	Description of Goods / Equipment	Brief Specification	Quantity	Unit rate (Rs.)	Total amount (in Figure)
1					
2					
3					
4					
5					
6					

(Note: Price of the Items quoted including all Tax/ charges)

Gross Total cost: Rs. _____ (In figure)

Rs. _____ (In words)

1) We agree to supply the above goods in accordance with the technical specifications for a total contract price of Rs. _____ (in figures) (Rs. _____ (in words), within the period specified in the invitation for quotation.

2) We also confirm that the normal commercial warranty /guarantee of _____ months shall apply to the offered goods.

(Tenderer)

Name _____

Signature: _____

Date: _____